



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಕೆ

ಭಾಗ- IV A Part - IV A	ಬೆಂಗಳೂರು, ಬುಧವಾರ , ೨೨, ಜನವರಿ , ೨೦೨೦ (ಮಾಘ ೦೨, ಶಕವರ್ಷ ೧೯೪೧) Bengaluru, WEDNESDAY, 22, JANUARY, 2020 (Magha 02, ShakaVarsha 1941)	ನಂ.೨೪ No. 24
--------------------------	---	-----------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 63 ಸೇವನೆ 2019

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನಸೌಧ,
ಬೆಂಗಳೂರು, ದಿನಾಂಕ: 22.01.2020.

ಅಧಿಸೂಚನೆ

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ರ 8ನೇ ಪ್ರಕರಣದೊಂದಿಗೆ ಓದಲಾದ 3ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸಿವಿಲ್ ಸೇವಾ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳು, 2006 ನ್ನು ಮತ್ತಷ್ಟು ತಿದ್ದುಪಡಿ ಮಾಡಲು, ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವ ಈ ಕೆಳಕಂಡ ನಿಯಮಗಳ ಕರಡನ್ನು ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ ಅದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಹಾಗೂ ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಣೆಯ ದಿನಾಂಕದಿಂದ ಹದಿನೈದು ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿಯು ಮುಕ್ತಾಯವಾಗುವುದಕ್ಕೆ ಮೊದಲು ಸದರಿ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸುವ ಯಾವುದೇ ಆಕ್ಷೇಪಣೆಯನ್ನು ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560 001 ಇವರಿಗೆ ವಿಳಾಸಿಸಲು ಕೋರಲಾಗಿದೆ.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) (ತಿದ್ದುಪಡಿ) ನಿಯಮಗಳು, 2020 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 5ಕ್ಕೆ ತಿದ್ದುಪಡಿ:- ಕರ್ನಾಟಕ ಸಿವಿಲ್ ಸೇವಾ (ಕರ್ನಾಟಕ ಸಿವಿಲ್ ಸೇವಾ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳು, 2006ರ ನಿಯಮ 5ರ ಖಂಡ (1)ರ ನಂತರ ಈ ಕೆಳಕಂಡ ಪರಂತುಕವನ್ನು ಸೇರಿಸತಕ್ಕದ್ದು :-

“ಪರಂತು, ಈ ನಿಯಮಗಳಡಿ ಆಯ್ಕೆ ಮಾಡಲಾಗುವ ಯಾವುದೇ ಗ್ರೂಪ್ “ಎ” ಅಥವಾ “ಬಿ” ಹುದ್ದೆಗಳಿಗೆ ಸಂದರ್ಭಾನುಸಾರವಾಗಿ ಸಂದರ್ಶನವನ್ನು ನಡೆಸುವ ಅಗತ್ಯವಿಲ್ಲವೆಂದು ನಿರ್ಣಯಿಸಿದಲ್ಲಿ, ಸರ್ಕಾರವು ಅಂತಹ ವರ್ಗದ ಹುದ್ದೆಗಳಿಗೆ ಸಂದರ್ಶನದಿಂದ ವಿನಾಯಿತಿ ನೀಡಿ ಅಧಿಸೂಚಿಸಬಹುದು”.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಗಾಯತ್ರಿ.ಎಂ.ಆರ್.)

ಸರ್ಕಾರದ ಅಧೀನ ಕಾರ್ಯದರ್ಶಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-1).

GOVERNMENT OF KARNATAKA

NO: DPAR 63 SCR 2019

Karnataka Government Secretariat,
Vidhana Soudha,
Bangalore, Dated: 22.01.2020.

NOTIFICATION

The draft of the following rules further to amend the Karnataka Civil Services (Direct Recruitment by Competitive Examination and Selection) (General) Rules, 2006, which the Government of Karnataka proposes to make in exercise of the powers conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990) is hereby published as required by clause (a) of sub-section (2) of section (3) of the said Act, for the information of all persons likely to be affected thereby and notice is hereby given that the said draft will be taken into consideration after fifteen days from the date of its publication in the Official Gazette.

Any objection or suggestion, which may be received by the State Government from any person with respect to the said draft before the expiry of the period specified above will be considered by the State Government. Objections and suggestions may be addressed to the Secretary to Government, Department of Personnel and Administrative Reforms, Vidhana Soudha, Bangalore-560 001.

DRAFT RULES

1. Title and Commencement.- (1) These rules may be called the Karnataka Civil Services (Direct Recruitment by Competitive Examination and Selection) (General) (Amendment) Rules, 2020.

(2) They shall come into force from the date of their final publication in the official Gazette.

2. Amendment of rule 5.- In the Karnataka Civil Services (Direct Recruitment by Competitive Examination and Selection) (General) Rules, 2006, in rule 5, after clause (1), the following proviso shall be inserted, namely:-

“Provided that, where the Government is of the opinion that interview or viva-voce need not be conducted in respect of any Group-A or Group-B posts to be selected under these rules, the Government may by notification exempt such category of posts from conducting interview or viva-voce as the case may be.”

By Order and in the name of the
Governor of Karnataka

(GAYATHRI.M.R.)
Under Secretary to Government
Department of Personnel and
Administrative Reforms
(Service Rules-1)